



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಶುಕ್ರವಾರ, ೨೧, ಮಾರ್ಚ್, ೨೦೨೫(ಫಾಲ್ಗುಣ, ೩೦, ಶಕವರ್ಷ, ೧೯೪೬) BENGALURU, FRIDAY, 21, MARCH, 2025(PHALGUNA , 30, SHAKAVARSHA, 1946)	ಸಂ. ೧೭೯ No. 179
------------------------	--	--------------------

GOVERNMENT OF KARNATAKA

No. FD 5 PES 2024

Karnataka Government Secretariat
Vidhanasoudha,
Bengaluru, dated: 21stMarch 2025

NOTIFICATION

The draft of the following rules further to amend the Karnataka Excise (Bottling of Liquor) Rules, 1967, which the Government of Karnataka proposes to make in exercise of the powers conferred by Section 71 of the Karnataka Excise Act, 1965(Karnataka Act 21 of 1966) is hereby published as required by sub-section (1) of the section 71 of the said Act for the information of all persons likely to be affected thereby and notice is hereby given that the said draft will be taken up for consideration after eight days from the date of its publication in the official Gazette.

Any objection or suggestion which may be received by the State Government from any person in respect of the said draft before the expire of the period specified above will be considered by the State Government. The objections or suggestions may be addressed to the Principal Secretary to Government, Finance Department, Vidhana Soudha, Bengaluru - 01.

DRAFT RULES

1. Title and commencement:- (1) These rules may be called the Karnataka Excise (Bottling of Liquor) (Second Amendment) Rules, 2025.

(2) They shall come into force from the date of their final publication in the official Gazette.

2. Amendment of Rule 15:– In rule 15 of the Karnataka Excise (Bottling of Liquor) Rules, 1967, in sub rule (3), for the proviso, the following shall be substituted, namely:-

“Provided that, the Excise Commissioner may, at his discretion approve a suitable label containing descriptions other than the above clauses (a) to (g) for the purpose of export to other States or Union Territories and other countries”

By Order and in the name
of the Governor of Karnataka,
sd/-
(Bhimappa P Ajoor)
Under Secretary to Government
Finance Department (Excise)

ಕರ್ನಾಟಕ ಸರ್ಕಾರ

ಸಂಖ್ಯೆ: ಆಇ 5 ಪಿಇಎಸ್ 2024

ಕರ್ನಾಟಕ ಸರ್ಕಾರದ ಸಚಿವಾಲಯ
ವಿಧಾನ ಸೌಧ,
ಬೆಂಗಳೂರು, ದಿ:21ನೇ ಮಾರ್ಚ್ 2025

ಅಧಿಸೂಚನೆ

ಕರ್ನಾಟಕ ಅಬಕಾರಿ ಅಧಿನಿಯಮ, 1965 (1966 ರ ಕರ್ನಾಟಕ ಅಧಿನಿಯಮ ಸಂಖ್ಯೆ 21) ರ 71 ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವ, ಕರ್ನಾಟಕ ಅಬಕಾರಿ(ಬಾಟ್ಲಿಂಗ್ ಆಫ್ ಲಿಕ್ವರ್) ನಿಯಮಗಳು, 1967 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು, ಈ ಮುಂದಿನ ನಿಯಮಗಳ ಕರಡನ್ನು, ಸದರಿ ಪ್ರಕರಣದ (1) ನೇ ಉಪ-ಪ್ರಕರಣದ ಮೂಲಕ ಅಗತ್ಯಪಡಿಸಿರುವಂತೆ ಇದರಿಂದ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಈ ಮೂಲಕ ಪ್ರಕಟಿಸಿದೆ ಮತ್ತು ಅದು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಣೆಯಾದ ದಿನಾಂಕದಿಂದ ಹದಿನೈದು ದಿನಗಳ ತರುವಾಯ ಸದರಿ ಕರಡನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿವಳಿಕೆ ನೀಡಲಾಗಿದೆ.

ಮೇಲೆ ನಿರ್ದಿಷ್ಟಪಡಿಸಿದ ಅವಧಿಯ ಮುಕ್ತಾಯಕ್ಕೆ ಮುಂಚೆ, ಸದರಿ ಕರಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಯಾವುದೇ ವ್ಯಕ್ತಿಯಿಂದ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುತ್ತದೆ. ಆಕ್ಷೇಪಣೆ ಅಥವಾ ಸಲಹೆಗಳನ್ನು ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ, ವಿಧಾನ ಸೌಧ, ಬೆಂಗಳೂರು-01 ಇವರಿಗೆ ಕಳುಹಿಸಬಹುದು.

ಕರಡು ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ಬಾಟ್ಲಿಂಗ್ ಆಫ್ ಲಿಕ್ವರ್)(ಎರಡನೇ ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು, ಕರ್ನಾಟಕ ರಾಜ್ಯ ಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. 15 ನೇ ನಿಯಮದ ತಿದ್ದುಪಡಿ:- ಕರ್ನಾಟಕ ಅಬಕಾರಿ (ಬಾಟ್ಲಿಂಗ್ ಆಫ್ ಲಿಕ್ವರ್) ನಿಯಮಗಳು, 1967 ರ ನಿಯಮ 15 ರ ಉಪ ನಿಯಮ 3 ರ ಪರಂತುಕದ ಬದಲಾಗಿ, ಈ ಮುಂದಿನದನ್ನು ಪ್ರತಿಸ್ಥಾಪಿಸತಕ್ಕದ್ದು, ಅಂದರೆ:-

“ಪರಂತು, ಇತರೆ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳು ಮತ್ತು ಇತರೆ ದೇಶಗಳಿಗೆ ರಫ್ತು ಮಾಡುವ ಉದ್ದೇಶಕ್ಕಾಗಿ, ಅಬಕಾರಿ ಆಯುಕ್ತರು ತಮ್ಮ ವಿವೇಚನೆಯನುಸಾರ, ಮೇಲಿನ ಖಂಡ (ಎ) ರಿಂದ (ಜಿ) ರಲ್ಲಿನ ವಿವರಣೆಗಳನ್ನು ಒಳಗೊಂಡಂತೆ ಇತರೆ ವಿವರಣೆಯುಳ್ಳ ಸೂಕ್ತವಾದ ಲೇಬಲ್ ಅನ್ನು ಅನುಮೋದಿಸಬಹುದು”.

ಕರ್ನಾಟಕದ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,
ಸಹಿ/-
(ಭೀಮಪ್ಪ ಪ. ಅಜೂರ್)
ಸರ್ಕಾರದ ಅಧೀನ ಕಾರ್ಯದರ್ಶಿ,
ಆರ್ಥಿಕ ಇಲಾಖೆ (ಅಬಕಾರಿ)